

# PM's Departure Statement ahead of his visit to USA

September 22, 2021

## ಅಮೆರಿಕಾ ಪ್ರವಾಸಕ್ಕೆ ತೆರಳುವ ಮುನ್ನ ಪ್ರಧಾನಮಂತ್ರಿಯವರ ನಿರ್ಗಮನ ಹೇಳಿಕೆ

ಸೆಪ್ಟೆಂಬರ್ 22, 2021

ಅಮೆರಿಕಾದ ಅಧ್ಯಕ್ಷ ಗೌರವಾನ್ವಿತ ಜೋ ಬೈಡೆನ್ ಅವರ ಆಹ್ವಾನದ ಮೇರೆಗೆ 2021ರ ಸೆಪ್ಟೆಂಬರ್ 22ರಿಂದ 25ರವರೆಗೆ ಅಮೆರಿಕಾಕ್ಕೆ ಭೇಟಿ ನೀಡುತ್ತಿದ್ದೇನೆ.

ನನ್ನ ಈ ಭೇಟಿಯ ವೇಳೆ ಅಧ್ಯಕ್ಷ ಬೈಡೆನ್ ಅವರೊಂದಿಗೆ ಭಾರತ-ಅಮೆರಿಕಾ ಜಾಗತಿಕ ಸಮಗ್ರ ಕಾರ್ಯತಂತ್ರ ಪಾಲುದಾರಿಕೆ ಪರಾಮರ್ಶೆ ಮತ್ತು ಪರಸ್ಪರ ಆಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ವಿಷಯಗಳ ಕುರಿತು ವಿಚಾರ ವಿನಿಮಯ ನಡೆಸಲಾಗುವುದು. ಎರಡೂ ರಾಷ್ಟ್ರಗಳ ನಡುವೆ ವಿಶೇಷವಾಗಿ ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಸಹಕಾರದ ಅವಕಾಶಗಳನ್ನು ಅನ್ವೇಷಿಸುವ ಕುರಿತು ಉಪಾಧ್ಯಕ್ಷ ಕಮಲಾ ಹ್ಯಾರಿಸ್ ಅವರೊಂದಿಗಿನ ಭೇಟಿಯನ್ನು ಎದುರು ನೋಡುತ್ತಿದ್ದೇನೆ.

ನಾನು ಅಧ್ಯಕ್ಷ ಬೈಡೆನ್, ಆಸ್ಟ್ರೇಲಿಯಾ ಪ್ರಧಾನಮಂತ್ರಿ ಸ್ಕಾಟ್ ಮಾರಿಸನ್ ಮತ್ತು ಜಪಾನ್ ಪ್ರಧಾನಮಂತ್ರಿ ಯೋಶಿಹೈದ್ ಸುಗಾ ಅವರೊಂದಿಗೆ ಮೊದಲ ಭೌತಿಕ ಕ್ವಾಡ್ ನಾಯಕರ ಶೃಂಗಸಭೆಯಲ್ಲಿ ಭಾಗಹಿಸಲಿದ್ದೇನೆ. ಶೃಂಗಸಭೆಯು ಈ ವರ್ಷ ಮಾರ್ಚ್ ನಲ್ಲಿ ನಡೆದ ವರ್ಚುವಲ್ ಶೃಂಗಸಭೆಯ ಫಲಿತಾಂಶಗಳ ಪ್ರಗತಿಯನ್ನು ಪರಾಮರ್ಶಿಸಲು ಅವಕಾಶ ಒದಗಿಸಲಿದೆ ಮತ್ತು ಇಂಡೋ-ಪೆಸಿಫಿಕ್ ಪ್ರದೇಶದಲ್ಲಿ ನಮ್ಮ ಸಮಾನ ಹಂಚಿಕೆಯ ದೃಷ್ಟಿಕೋನದ ಆಧಾರದ ಮೇಲೆ ಭವಿಷ್ಯದ ಸಹಭಾಗಿತ್ವದ ಆದ್ಯತೆಗಳನ್ನು ಗುರುತಿಸಲು ನೆರವಾಗಲಿದೆ.

ನಾನು ಆಸ್ಟ್ರೇಲಿಯಾದ ಪ್ರಧಾನಮಂತ್ರಿ ಮಾರಿಸನ್ ಮತ್ತು ಜಪಾನ್ ನ ಪ್ರಧಾನಮಂತ್ರಿ ಸುಗಾ ಅವರನ್ನು ಭೇಟಿ ಮಾಡಿ ತಮ್ಮ ದೇಶಗಳೊಂದಿಗಿನ ಬಲವಾದ ದ್ವಿಪಕ್ಷೀಯ ಸಂಬಂಧಗಳ ಸ್ಥಿತಿಗತಿ ಪರಾಮರ್ಶೆ ನಡೆಸಲಾಗುವುದು ಮತ್ತು ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳ ಕುರಿತು ನಮ್ಮ ಉಪಯುಕ್ತ ವಿನಿಮಯವನ್ನು ಮುಂದುವರಿಸುತ್ತೇನೆ.

ಕೋವಿಡ್-

19 ಸಾಂಕ್ರಾಮಿಕ, ಭಯೋತ್ಪಾದನೆಯನ್ನು ಎದುರಿಸುವ ಅಗತ್ಯತೆ, ಹವಾಮಾನ ವೈಪರೀತ್ಯ ಮತ್ತು ಇತರೆ ಪ್ರಮುಖ ಸಮಸ್ಯೆಗಳನ್ನು ಒಳಗೊಂಡಂತೆ ಜಾಗತಿಕ ಸವಾಲುಗಳನ್ನು ಕೇಂದ್ರೀಕರಿಸುವ ವಿಶ್ವಸಂಸ್ಥೆಯ ಮಹಾಧಿವೇಶನವನ್ನು ಉದ್ದೇಶಿಸಿ ಭಾಷಣ ಮಾಡುವ ಮೂಲಕ ನಾನು ನನ್ನ ಪ್ರವಾಸವನ್ನು ಮುಕ್ತಾಯಗೊಳಿಸಲಿದ್ದೇನೆ.

ನನ್ನ ಈ ಅಮೆರಿಕಾ ಭೇಟಿ, ಅಮೆರಿಕಾದೊಂದಿಗಿನ ಸಮಗ್ರ ಜಾಗತಿಕ ಕಾರ್ಯತಂತ್ರ ಪಾಲುದಾರಿಕೆಯ ಬಲವರ್ಧನೆಗೆ ಮತ್ತು ನಮ್ಮ ಕಾರ್ಯತಂತ್ರ ಪಾಲುದಾರರಾದ ಜಪಾನ್ ಮತ್ತು ಆಸ್ಟ್ರೇಲಿಯಾದೊಂದಿಗಿನ ಸಂಬಂಧ ಬಲಪಡಿಸಲು ಮತ್ತು ಪ್ರಮುಖ ಜಾಗತಿಕ ಸಮಸ್ಯೆಗಳ ಕುರಿತು ನಮ್ಮ ಸಹಯೋಗವನ್ನು ಮುಂದುವರಿಸಲು ಒಂದು ಸುಸಂದರ್ಭವಾಗಿದೆ.

ನವ ದೆಹಲಿ

ಸೆಪ್ಟೆಂಬರ್ 22, 2021

DISCLAIMER: This is an approximate translation. The original is available in English on MEA's website and may be referred to as the official press release.